



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು

ಅನುಸೂಚಿ-ಎ 5

(ಉಪವಿಧಿ ಸಂಖ್ಯೆ : 4.1)

ಮಾರ್ಪಡಿತ ನಕ್ಷೆ ಮಂಜೂರಾತಿ ಪತ್ರ

ಕ್ರಮ ಸಂಖ್ಯೆ:ಬೆಂಅಪ್ರಾ/ನಮ/ಅಸ/ಅಅ-3/ತಾಸ-2/ದ/04/2022-23

ಆಯುಕ್ತರವರ ಕಛೇರಿ,

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು. ದಿನಾಂಕ: 23-05-2022

ಶ್ರೀಮತಿ/ಶ್ರೀ,

ಮೆ|| ಬ್ರಿಗೇಡ್ ಎಂಟರ್‌ಪ್ರೈಸಸ್ ಲಿಮಿಟೆಡ್,
29 & 30ನೇ ಮಹಡಿ, ವಲ್ಡ್ ಟ್ರೇಡ್ ಸೆಂಟರ್,
ಬ್ರಿಗೇಡ್ ಗೇಟ್‌ವೇ ಕ್ಯಾಂಪಸ್, 26/1,
ಡಾ. ರಾಜ್‌ಕುಮಾರ್ ರಸ್ತೆ, ಮಲ್ಲೇಶ್ವರಂ,
ರಾಜಾಜಿನಗರ, ಬೆಂಗಳೂರು - 560 055.

ಮಾನ್ಯರೆ,

ವಿಷಯ :- ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕಂಬೀಪುರ ಗ್ರಾಮದ ಸರ್ವೆ ನಂ.248/2 (ಹಳೇ ಸರ್ವೆ ನಂ.43/29) ರಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಹುವಸತಿ ಸಮುಚ್ಚಯ ಕಟ್ಟಡದ ಮಾರ್ಪಡಿತ ನಕ್ಷೆಗೆ ಮಂಜೂರಾತಿ ನೀಡುವ ಕುರಿತು.

ಉಲ್ಲೇಖ :- 1. ಅರ್ಜಿದಾರರ ಮನವಿ ಪತ್ರ ದಿನಾಂಕ: 12-01-2022.
2. ಮಾನ್ಯ ಆಯುಕ್ತರವರ ಆದೇಶ ಸಂಖ್ಯೆ: 767, ದಿನಾಂಕ: 09-05-2022.

ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕಂಬೀಪುರ ಗ್ರಾಮದ ಸರ್ವೆ ನಂ.248/2 (ಹಳೇ ಸರ್ವೆ ನಂ.43/29) ರಲ್ಲಿ 4BF+GF+03UF ಹೊಂದಿರುವ ಬ್ಲಾಕ್-ಎ, ಬಿ, ಸಿ, ಡಿ, ಇ, ಎಫ್, ಜಿ, ಹೆಚ್, ಜೆ, ಕೆ, ಎಲ್, ಎನ್ & ಕ್ಯೂ ಮತ್ತು 4BF+GF+04UF ಹೊಂದಿರುವ ಬ್ಲಾಕ್-ಎಮ್, ಪಿ & ಆರ್ ಗಳಲ್ಲಿ ಒಟ್ಟು 16 ಬ್ಲಾಕ್ ಗಳಲ್ಲಿ ಒಟ್ಟಾರೆ 237 ವಸತಿ ಘಟಕಗಳನ್ನೊಳಗೊಂಡ ಬಹುವಸತಿ ಸಮುಚ್ಚಯ ಕಟ್ಟಡವನ್ನು ನಿರ್ಮಿಸಲು ಉದ್ದೇಶಿಸಿ, ಈ ಹಿಂದೆ ನಕ್ಷೆ ಮಂಜೂರಾತಿ ಕೋರಿದ್ದರ ಮೇರೆಗೆ ಮಾನ್ಯ ಆಯುಕ್ತರವರು ಆದೇಶ ಸಂಖ್ಯೆ:6467, ದಿನಾಂಕ:02-01-2018 ರಂದು ಅನುಮೋದನೆ ನೀಡಿರುತ್ತಾರೆ. ಅದರಂತೆ ಪ್ರಾಧಿಕಾರದಿಂದ ಸಂಖ್ಯೆ:ಬೆಂಅಪ್ರಾ/ನಮ/ಅಸ/ಅಅ-1/ತಾಸ-2/ದ/22/2017-18, ದಿನಾಂಕ:14-03-2018 ರಂದು ನಕ್ಷೆ ಮಂಜೂರಾತಿ ನೀಡಲಾಗಿರುತ್ತದೆ. ಈಗ ತಾವು ಉಲ್ಲೇಖ (01) ರಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ, ಕಂಬೀಪುರ ಗ್ರಾಮದ ಸರ್ವೆ ನಂ.248/2 (ಹಳೇ ಸರ್ವೆ ನಂ.43/29) ರಲ್ಲಿ ಕಾಮನ್ ತಳಮಹಡಿ, ಕಾಮನ್ ಸ್ಟಿಲ್ಡ್ ಮಹಡಿ, ನೆಲ+03ಮೇಲಂತಸ್ತು+ಮೇಲುಮಹಡಿ ಹೊಂದಿರುವ ಬ್ಲಾಕ್-ಸಿ & ಬ್ಲಾಕ್-ಡಿ ಮತ್ತು ನೆಲ+04 ಮೇಲಂತಸ್ತು+ಮೇಲುಮಹಡಿ ಹೊಂದಿರುವ ಬ್ಲಾಕ್-ಇ, ಎಫ್, ಜಿ, ಹೆಚ್, ಐ, ಜೆ, ಕೆ, ಎಲ್, ಎಮ್, ಎನ್, ಓ, ಪಿ, ಕ್ಯೂ & ಆರ್ ಗಳಲ್ಲಿ ಒಟ್ಟು 16 ಬ್ಲಾಕ್ ಗಳಲ್ಲಿ ಒಟ್ಟಾರೆ 303 ವಸತಿ ಘಟಕ & Amenities ಕಟ್ಟಡಗಳನ್ನೊಳಗೊಂಡ ಬಹುವಸತಿ ಸಮುಚ್ಚಯ ಕಟ್ಟಡದ ಮಾರ್ಪಡಿತ ನಕ್ಷೆಗೆ ಮಂಜೂರಾತಿ ನೀಡುವಂತೆ ಕೋರಿರುತ್ತೀರಿ.

ಅದರನ್ವಯ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರವರು, ಆದೇಶ ಸಂಖ್ಯೆ:767, ದಿನಾಂಕ:09-05-2022 ರಲ್ಲಿ ಸದರಿ ಕಟ್ಟಡಗಳ ಮಾರ್ಪಡಿತ ನಕ್ಷೆ ಮಂಜೂರಾತಿಗೆ ಅನುಮೋದನೆ ನೀಡಿರುತ್ತಾರೆ. ಈ ಸಂಬಂಧ ತಾವು ನಕ್ಷೆ ಮಂಜೂರಾತಿ ಶುಲ್ಕಗಳ ಮೊತ್ತವಾದ ರೂ.47,62,172/- (ನಲವತ್ತೇಳು ಲಕ್ಷದ ಅರವತ್ತೆರಡು ಸಾವಿರದ ಒಂದುನೂರ ಎಪ್ಪತ್ತೆರಡು ರೂಪಾಯಿಗಳು ಮಾತ್ರ) ಗಳನ್ನು ಪ್ರಾಧಿಕಾರದ ಆವರಣದಲ್ಲಿರುವ ಕೆನರಾ ಬ್ಯಾಂಕ್ ಚಲನ್ ಸಂಖ್ಯೆ:18335, ದಿನಾಂಕ:19-05-2022 ರಂದು ಪ್ರಾಧಿಕಾರಕ್ಕೆ ಪಾವತಿಸಿರುತ್ತೀರಿ. ಆದುದರಿಂದ, ಕಂಬೀಪುರ ಗ್ರಾಮದ ಸರ್ವೆ ನಂ.248/2 (ಹಳೇ ಸರ್ವೆ ನಂ.43/29) ರಲ್ಲಿ ಈ ಕೆಳಕಂಡಂತೆ ನಿರ್ಮಿಸಲು ಉದ್ದೇಶಿಸಿರುವ :

ಆಯುಕ್ತರ ಪರವಾಗಿ

...2/-

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಶ್ರೀ ಬೆಂಗಳೂರು. N

ಬಹುವಸ್ತಿ ಸಮುಚ್ಚಯ ಕಟ್ಟಡದ ವಿವರಗಳು	ಮಹಡಿಗಳ ವಿವರ	ವಸ್ತಿ ಘಟಕಗಳ ವಿವರಗಳು
ಕಾಮನ್ ತಳಮಹಡಿ, ಕಾಮನ್ ಸ್ಟಿಲ್ಡ್ ಮಹಡಿ		
ಬ್ಲಾಕ್-ಸಿ & ಬ್ಲಾಕ್-ಡಿ	ನಲ+03ಮೇಲಂತಸ್ತು+ಮೇಲುಮಹಡಿ	303
ಬ್ಲಾಕ್-ಇ, ಎಫ್, ಜಿ, ಹೆಚ್, ಐ, ಜೆ, ಕೆ, ಎಲ್, ಎಮ್, ಎನ್, ಓ, ಪಿ, ಕ್ಯೂ & ಆರ್	ನಲ+04ಮೇಲಂತಸ್ತು+ಮೇಲುಮಹಡಿ	
		ಒಟ್ಟು 303

ಬಹುವಸ್ತಿ ಸಮುಚ್ಚಯ ಕಟ್ಟಡದ ಮಾರ್ಪಡಿತ ನಕ್ಷೆಗೆ ಈ ಕೆಳಗೆ ನಮೂದಿಸಿರುವ ಷರತ್ತುಗಳನ್ನು ಪಾಲಿಸುವ ನಿಬಂಧನೆಗಳೊಳಪಟ್ಟು ಮಂಜೂರಾತಿ ನೀಡಲಾಗಿದೆ. ಈ ನಕ್ಷೆ ಮಂಜೂರಾತಿಯು ದಿನಾಂಕ:23-05-2022 ರಿಂದ ದಿನಾಂಕ:22-05-2024 ರವರೆಗೆ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ ಎಂದು ಈ ಮೂಲಕ ತಮಗೆ ತಿಳಿಸಲಾಗಿದೆ.

ಪಾಲಿಸಬೇಕಾದ ಷರತ್ತುಗಳು

- 1) ನೀರು ಸರಬರಾಜು ವ್ಯವಸ್ಥೆ ಕುರಿತು BWSSB ಇಲಾಖೆಯಿಂದಾಗಲೀ ಅಥವಾ ಸಂಬಂಧಪಟ್ಟ ಗ್ರಾಮ ಪಂಚಾಯತಿಯಿಂದಾಗಲೀ ಧೃಡೀಕರಣ ಪತ್ರ, ಕಟ್ಟಡದ ನಿರ್ಮಾಣದ ಕುರಿತು ಗ್ರಾಮ ಪಂಚಾಯತಿಯಿಂದ ಲೈಸೆನ್ಸ್ ಪಡೆಯುವುದು, Sewage discharge ಗೆ ಸಂಬಂಧಿಸಿದಂತೆ STP ನಿರ್ಮಿಸುವುದಕ್ಕಾಗಿ KSPCB ಇಲಾಖೆಯಿಂದ CFE ಪತ್ರ ಪಡೆದು ಪ್ರಾರಂಭಿಕ ಪ್ರಮಾಣ ಪತ್ರ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಸಲ್ಲಿಸುವುದು.
- 2) ಈ ಹಿಂದೆ ಅರ್ಜಿದಾರರು ಸದರಿ ಬಹುವಸ್ತಿ ಸಮುಚ್ಚಯ ಕಟ್ಟಡಕ್ಕೆ ಪ್ರಾಧಿಕಾರದಿಂದ ದಿನಾಂಕ: 14-03-2018 ರಂದು ನೀಡಿದ ನಕ್ಷೆ ಮಂಜೂರಾತಿ ಪತ್ರ ಸಂಖ್ಯೆ:ಬೆಂಆಪ್ರಾ/ನಮ/ಅಸ/ಅಲ-1/ತಾಸ-2 /ದ/22/2017-18 ರದ್ದಾಗುತ್ತದೆ.
- 3) ಪ್ರಾಧಿಕಾರದಿಂದ ಮಂಜೂರಾದ ಮಾರ್ಪಡಿತ ನಕ್ಷೆಯ ಪ್ರಕಾರ ಕಟ್ಟಡ ನಿರ್ಮಾಣ ಮಾಡತಕ್ಕದ್ದು. ತಪ್ಪಿದಲ್ಲಿ ಕಾನೂನು ರೀತ್ಯಾ ಮುಂದಿನ ಕ್ರಮ ಜರುಗಿಸಲಾಗುವುದು ಹಾಗೂ ನಕ್ಷೆಯ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಕಡ್ಡಾಯವಾಗಿ ಪ್ರದರ್ಶಿಸತಕ್ಕದ್ದು.
- 4) ಕಾಮಗಾರಿ ಪ್ರಾರಂಭಿಸುವುದಕ್ಕಿಂತ ಪೂರ್ವದಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಖಾತಾ ಪತ್ರ ಪಡೆಯುವುದು.
- 5) ಕಟ್ಟಡ ಕೆಲಸ ಪ್ರಾರಂಭಿಸುವ ಮುನ್ನ ಕಾರ್ಮಿಕರಿಗೆ ತಾತ್ಕಾಲಿಕ ಶೌಚಾಲಯವನ್ನು ಕಡ್ಡಾಯವಾಗಿ ನಿರ್ಮಿಸುವುದು ಮತ್ತು ನಿರ್ವಹಿಸಿ ಶುಚಿತ್ವವನ್ನು ಕಾಪಾಡುವುದು.
- 6) ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ನೀಡಿದ ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಿದ ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸುವುದು. ತಪ್ಪಿದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರ/ಸ್ವಾಧೀನಾನುಭವ ಪತ್ರ ಪಡೆಯುವ ನಿಮ್ಮ ಕೋರಿಕೆಯನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.
- 7) ಅರ್ಜಿದಾರರು ಕಟ್ಟಡ ನಕ್ಷೆ ಮಂಜೂರಾತಿ ಸಮಯದಲ್ಲಿ ಬಾಕಿ ಇರುವ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಇನ್ನಾವುದೇ ಶುಲ್ಕಗಳನ್ನು ಬಿಬಿಎಂಪಿ/ಬಿಡಿಎ ಸಂಸ್ಥೆಗಳಿಗೆ ಕಟ್ಟಡ ಪ್ರಾರಂಭಿಸುವ ಮೊದಲು ಸಂದಾಯ ಮಾಡತಕ್ಕದ್ದು.
- 8) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು.
- 9) ಕಟ್ಟಡ ಮಂಜೂರಾತಿಯ ಕುರಿತು ಕಾರ್ಮಿಕ ಇಲಾಖೆ ಅಥವಾ ಪ್ರಾಧಿಕಾರ, ನಿರ್ದೇಶನ ನೀಡಿದಲ್ಲಿ ಅರ್ಜಿದಾರರು ವ್ಯತ್ಯಾಸದ ಹಣವನ್ನು ಭರಿಸತಕ್ಕದ್ದು.

3

ಆಯುಕ್ತರ ಪರವಾಗಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು

- 10) ಕಟ್ಟಡ ನಿರ್ಮಾಣ ವೆಚ್ಚವು ಪ್ರತೀ ಚದರ ಅಡಿಗೇ 650/- ಕ್ಕಿಂತ ಹೆಚ್ಚಾದಲ್ಲಿ ಕಾರ್ಮಿಕ ಕಲ್ಯಾಣ ನಿಧಿಗೆ ಅಂದಾಜು ಮೊತ್ತದ ಶೇ01 % ರಷ್ಟು ಮೊತ್ತವನ್ನು ಪ್ರಾಧಿಕಾರಕ್ಕೆ ಭರಿಸತಕ್ಕದ್ದು.
- 11) ಅರ್ಜಿದಾರರು ಕಾಮಗಾರಿ ಪ್ರಾರಂಭಿಸುವ ಮೊದಲು ಕಾಮಗಾರಿ ಪ್ರಾರಂಭಿಕ ಪ್ರಮಾಣ ಪತ್ರ ಹಾಗೂ ಕಾಮಗಾರಿ ಮುಕ್ತಾಯದ ನಂತರ ಸ್ವಾಧೀನಾನುಭವ ಪತ್ರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆಯುವುದು ಕಡ್ಡಾಯವಿರುತ್ತದೆ.
- 12) ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಚಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 13) ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
- 14) ಯೋಜನೆಯಲ್ಲಿ ಮಳೆ ನೀರು ಕೊಯ್ಲುಗಾಗಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಗೃಹ ಹಾಗೂ ಇನ್ನಿತರ ಉಪಯೋಗಗಳಿಗಾಗಿ ಬಳಸಲು ಅವಕಾಶ ಕಲ್ಪಿಸಿಕೊಳ್ಳತಕ್ಕದ್ದು.
- 15) ಕುಡಿಯುವ ನೀರು ಹಾಗೂ ಬಳಸುವ ನೀರಿಗಾಗಿ ಪ್ರತ್ಯೇಕ ಪೈಪ್ ಲೈನುಗಳನ್ನು (Dual Piping System) ಅಳವಡಿಸುವುದು.
- 16) ಅಭಿವೃದ್ಧಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB & DB) ನಿಗದಿಪಡಿಸಿದ ಹಣವನ್ನು ಸಂಧಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.
- 17) ಅರ್ಜಿದಾರರು Occupancy Certificate ಅನ್ನು ಪಡೆಯಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀರು ಸರಬರಾಜು ಕಾಮಗಾರಿಗಳು Sewage Treatment Plant ಹಾಗೂ Rain Water Harvesting ಅನ್ನು ನಿಯಮಿತಗುಣವಾಗಿ ನಿರ್ವಹಿಸಿರುವ ಬಗ್ಗೆ BWSSB ಯಿಂದ ದೃಢೀಕರಣ ಪತ್ರವನ್ನು ಸಲ್ಲಿಸುವುದು. ಹಾಗೆಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಸಹ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ದೃಢೀಕರಣ ಪತ್ರವನ್ನು ಸಲ್ಲಿಸುವುದು.
- 18) ಅರ್ಜಿದಾರರು Buffer Zone ನಲ್ಲಿ ಗಿಡಗಳನ್ನು ನೆಡುವುದು ಕಡ್ಡಾಯವಿರುತ್ತದೆ.
- 19) ಅರ್ಜಿದಾರರು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್, ಗಾರ್ಬೇಜ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ Drywaste ಮತ್ತು Wetwaste ಅನ್ನು ಬೇರ್ಪಡಿಸಿ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 20) ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.
- 21) ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
- 22) ಅಭಿವೃದ್ಧಿದಾರರು ವಿದ್ಯುತ್ ಚಕ್ತಿ ಟ್ರಾನ್ಸ್ ಫಾರ್ಮರ್, RWH, SWM, Garbage Yard ಹಾಗೂ S.T.P. ಗಾಗಿ (ಮಂಜೂರಾದ ನಕ್ಷೆಯಲ್ಲಿ ತೋರಿಸಿದಂತೆ) ಮೀಸಲಿರಿಸಿದ ಜಾಗದಲ್ಲಿಯೇ ಅದನ್ನು ಸ್ಥಾಪಿಸುವುದು.
- 23) ಅಭಿವೃದ್ಧಿದಾರರು ಯೋಜನೆ/ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯ ವಿನ್ಯಾಸಗಳನ್ನು ತಯಾರಿಸಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರದಿಂದ ನೊಂದಾಯಿತ Structural Engineer ರವರನ್ನು ನೇಮಿಸಿಕೊಂಡು ಅಗತ್ಯ ತಾಂತ್ರಿಕ ವಿನ್ಯಾಸಗಳನ್ನು ತಯಾರಿಸಿಕೊಂಡು ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಳ್ಳತಕ್ಕದ್ದು, ಕಟ್ಟಡವನ್ನು ನಿರ್ಮಿಸಿರುವ ಬಗ್ಗೆ Structural Engineer ರವರಿಂದ ನಮೂನೆ-2 ರಲ್ಲಿ ಪ್ರಮಾಣ ಪತ್ರವನ್ನು (Affidavit) ಸ್ವಾಧೀನಾನುಭವ ಪತ್ರ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.


ಆಯುಕ್ತರ ಪರವಾಗಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು. N

- 24) ಅಭಿವೃದ್ಧಿದಾರರು ಯೋಜನೆ/ಕಟ್ಟಡ ನಿರ್ಮಾಣ ಕಾರ್ಯವನ್ನು ಸರ್ಕಾರದಿಂದ ನೋಂದಾಯಿತ ವಿನ್ಯಾಸಕಾರರಿಂದ (Architect) ಪೂರೈಸುವುದು ಹಾಗೂ ಕಟ್ಟಡ ಕಾಮಗಾರಿ ಪೂರ್ಣಗೊಂಡ ನಂತರ ವಿನ್ಯಾಸಕಾರರಿಂದ Completion Certificate ಪಡೆದು ಸಲ್ಲಿಸುವುದು.
- 25) ಅರ್ಜಿದಾರರು ಕಟ್ಟಡದಲ್ಲಿನ ವಿದ್ಯುತ್ತೀಕರಣ ಕಾಮಗಾರಿಗಳನ್ನು ಸರ್ಕಾರದಿಂದ ನೋಂದಾಯಿತ Electrical Contractor ರವರಿಂದ ಪೂರೈಸುವುದು.
- 26) ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಇನ್ನಾವುದೇ ಸಾಮಗ್ರಿಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು. ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.
- 27) ಅರ್ಜಿದಾರರು ಮಾರ್ಪಡಿತ ನಕ್ಷೆ ಮಂಜೂರಾತಿಗಾಗಿ ಯಾವುದೇ ತಪ್ಪು ದಾಖಲೆಗಳನ್ನೇನಾದರೂ ಸಲ್ಲಿಸಿರುವುದು ಕಂಡುಬಂದಲ್ಲಿ ಮಂಜೂರಾದ ನಕ್ಷೆಯು ತನ್ನಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
- 28) ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011(ಬೆಂಅಪ್ರಾ), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.
- 29) ಕಟ್ಟಡ ನಿರ್ಮಾಣದ ಸಮಯದಲ್ಲಿ ಸೆಂಟ್ರಿಂಗ್ ಅಥವಾ ಇನ್ನಿತರ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರಾಗಿರುತ್ತಾರೆ. ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರಾಗಿರುವುದಿಲ್ಲ.
- 30) ಬಫರ್ ವಲಯಕ್ಕೆ ಸಂಬಂಧಿಸಿದಂತೆ ಮಾನ್ಯ ಹಸಿರು ನ್ಯಾಯಾಧಿಕರಣವು (NGT) ಈಗಾಗಲೇ ಹೊರಡಿಸಿರುವ ನಿರ್ದೇಶನಗಳಿಗೆ ಮತ್ತು ಆಗಿಂದಾಗ್ಗೆ ಹೊರಡಿಸುವ / ವಿಧಿಸುವ ಯಾವುದೇ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.
- 31) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.


ಆಯುಕ್ತರ ಪರವಾಗಿ
ಮಂಜೂರಾತಿ ನೀಡುವವರ ಸಹಿ ಮತ್ತು
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಹುದ್ದೆಯ ಹಸರು
ಬೆಂಗಳೂರು.

ಪ್ರತಿಯನ್ನು:-

ಕಾರ್ಯಪಾಲಕ ಅಭಿಯಂತರರು (ದಕ್ಷಿಣ) ರವರಿಗೆ ಮಾಹಿತಿಗಾಗಿ ಹಾಗೂ ಮುಂದಿನ ಸೂಕ್ತ ಕ್ರಮಕ್ಕಾಗಿ ರವರಿಗೆ.



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು

ಅನುಸೂಚಿ-ಎ 5

(ಉಪವಿಧಿ ಸಂಖ್ಯೆ : 4.1)

ಮಾರ್ಪಡಿತ ನಕ್ಷೆ ಮಂಜೂರಾತಿ ಪತ್ರ

ಕ್ರಮ ಸಂಖ್ಯೆ:ಬೆಂಆಪ್ರಾ/ನಮ/ಅಸ/ಅಅ-3/ತಾಸ-2/ದ/16/2021-22

ಆಯುಕ್ತರವರ ಕಛೇರಿ,

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,

ಬೆಂಗಳೂರು. ದಿನಾಂಕ: 04-03-2022

ಶ್ರೀಮತಿ/ಶ್ರೀ,

ಮೆ|| ಬ್ರಿಗೇಡ್ ಎಂಟರ್‌ಪ್ರೈಸಸ್ ಲಿಮಿಟೆಡ್,
29 & 30ನೇ ಮಹಡಿ, ವಲ್ಡ್ ಟ್ರೇಡ್ ಸೆಂಟರ್,
ಬ್ರಿಗೇಡ್ ಗೇಟ್‌ವೇ ಕ್ಯಾಂಪಸ್, 26/1,
ಡಾ. ರಾಜ್‌ಕುಮಾರ್ ರಸ್ತೆ, ಮಲ್ಲೇಶ್ವರಂ,
ರಾಜಾಜಿನಗರ, ಬೆಂಗಳೂರು - 560 055.

ಮಾನ್ಯರೆ,

ವಿಷಯ :- ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕಂಬೀಪುರ ಗ್ರಾಮದ ಸರ್ವೆ ನಂ.248/1 (ಹಳೇ ಸರ್ವೆ ನಂ.43/29) ರಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಹುವಸತಿ ಸಮುಚ್ಚಯ ಕಟ್ಟಡದ ಮಾರ್ಪಡಿತ ನಕ್ಷೆಗೆ ಮಂಜೂರಾತಿ ನೀಡುವ ಕುರಿತು.

ಉಲ್ಲೇಖ :- 1. ಅರ್ಜಿದಾರರ ಮನವಿ ಪತ್ರ ದಿನಾಂಕ: 16-06-2021.
2. ಮಾನ್ಯ ಆಯುಕ್ತರವರ ಆದೇಶ ಸಂಖ್ಯೆ: 6021, ದಿನಾಂಕ: 25-01-2022.

ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕಂಬೀಪುರ ಗ್ರಾಮದ ಸರ್ವೆ ನಂ.248/1 (ಹಳೇ ಸರ್ವೆ ನಂ.43/29) ರಲ್ಲಿ ತಳ+ನೆಲ+03ಮೇಲಂತಸ್ತು+ಮೇಲುಮಹಡಿಯುಳ್ಳ 55 ವಸತಿ ಘಟಕಗಳನ್ನೊಳಗೊಂಡ ಬಹುವಸತಿ ಸಮುಚ್ಚಯ ಕಟ್ಟಡವನ್ನು ನಿರ್ಮಿಸಲು ಉದ್ದೇಶಿಸಿ, ಈ ಹಿಂದೆ ನಕ್ಷೆ ಮಂಜೂರಾತಿ ಕೋರಿದ್ದರ ಮೇರೆಗೆ ಮಾನ್ಯ ಆಯುಕ್ತರವರು ಆದೇಶ ಸಂಖ್ಯೆ:6466, ದಿನಾಂಕ:02-01-2018 ರಂದು ಅನುಮೋದನೆ ನೀಡಿರುತ್ತಾರೆ. ಅದರಂತೆ ಪ್ರಾಧಿಕಾರದಿಂದ ಸಂಖ್ಯೆ:ಬೆಂಆಪ್ರಾ/ನಮ/ಅಸ/ಅಅ-1/ತಾಸ-2/ದ/23/2017-18, ದಿನಾಂಕ:14-03-2018 ರಂದು ನಕ್ಷೆ ಮಂಜೂರಾತಿ ನೀಡಲಾಗಿರುತ್ತದೆ. ಈಗ ತಾವು ಉಲ್ಲೇಖ (01) ರಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ, ಕಂಬೀಪುರ ಗ್ರಾಮದ ಸರ್ವೆ ನಂ.248/1 (ಹಳೇ ಸರ್ವೆ ನಂ.43/29) ರಲ್ಲಿ ತಳ+ನೆಲ+09ಮೇಲಂತಸ್ತು+ಮೇಲುಮಹಡಿಯುಳ್ಳ 69 ವಸತಿ ಘಟಕಗಳನ್ನೊಳಗೊಂಡ ಬಹುವಸತಿ ಸಮುಚ್ಚಯ ಕಟ್ಟಡದ ಮಾರ್ಪಡಿತ ನಕ್ಷೆಗೆ ಮಂಜೂರಾತಿ ನೀಡುವಂತೆ ಕೋರಿರುತ್ತೀರಿ.

ಅದರನ್ವಯ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರವರು, ಆದೇಶ ಸಂಖ್ಯೆ:6012, ದಿನಾಂಕ:25-01-2022 ರಲ್ಲಿ ಸದರಿ ಕಟ್ಟಡಗಳ ಮಾರ್ಪಡಿತ ನಕ್ಷೆ ಮಂಜೂರಾತಿಗೆ ಅನುಮೋದನೆ ನೀಡಿರುತ್ತಾರೆ. ಈ ಸಂಬಂಧ ತಾವು ನಕ್ಷೆ ಮಂಜೂರಾತಿ ಶುಲ್ಕಗಳ ಮೊತ್ತವಾದ ರೂ.23,96,327/- (ಇಪ್ಪತ್ತೂರು ಲಕ್ಷದ ತೊಂಬತ್ತಾರು ಸಾವಿರದ ಮುನ್ನೂರ ಇಪ್ಪತ್ತೇಳು ರೂಪಾಯಿಗಳು ಮಾತ್ರ) ಗಳನ್ನು ಪ್ರಾಧಿಕಾರದ ಆವರಣದಲ್ಲಿರುವ ಕೆನರಾ ಬ್ಯಾಂಕ್ ಚಲನ್ ಸಂಖ್ಯೆ:13970, ದಿನಾಂಕ:09-02-2022 ರಂದು ಪ್ರಾಧಿಕಾರಕ್ಕೆ ಪಾವತಿಸಿರುತ್ತೀರಿ. ಅದುದರಿಂದ, ಕಂಬೀಪುರ ಗ್ರಾಮದ ಸರ್ವೆ ನಂ.248/1 (ಹಳೇ ಸರ್ವೆ ನಂ.43/29) ರಲ್ಲಿ ಈ ಕೆಳಕಂಡಂತೆ ನಿರ್ಮಿಸಲು ಉದ್ದೇಶಿಸಿರುವ :

Building Details	Number of Floors	No of Units
Residential Building	BF+GF+09UF+Terrace	69
	Total	69

ಆಯುಕ್ತರ ವರವಾಗಿ

...2/-

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು.

ಬಹುವಸ್ತಿ ಸಮುಚ್ಚಯ ಕಟ್ಟಡದ ಮಾರ್ಪಡಿತ ನಕ್ಷೆಗೆ ಈ ಕೆಳಗೆ ನಮೂದಿಸಿರುವ ಷರತ್ತುಗಳನ್ನು ಪಾಲಿಸುವ ನಿಬಂಧನೆಗಳೊಳಪಟ್ಟು ಮಂಜೂರಾತಿ ನೀಡಲಾಗಿದೆ. ಈ ನಕ್ಷೆ ಮಂಜೂರಾತಿಯು ದಿನಾಂಕ:04-03-2022 ರಿಂದ ದಿನಾಂಕ:03-03-2024 ರವರೆಗೆ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ ಎಂದು ಈ ಮೂಲಕ ತಮಗೆ ತಿಳಿಸಲಾಗಿದೆ.

ಪಾಲಿಸಬೇಕಾದ ಷರತ್ತುಗಳು

- 1) ಪ್ರಾಧಿಕಾರದಿಂದ ಮಂಜೂರಾದ ಮಾರ್ಪಡಿತ ನಕ್ಷೆಯ ಪ್ರಕಾರ ಕಟ್ಟಡ ನಿರ್ಮಾಣ ಮಾಡತಕ್ಕದ್ದು. ತಪ್ಪಿದಲ್ಲಿ ಕಾನೂನು ರೀತ್ಯಾ ಮುಂದಿನ ಕ್ರಮ ಕೈಗೊಳ್ಳಲಾಗುವುದು ಹಾಗೂ ಮಂಜೂರಾದ ನಕ್ಷೆಯ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಕಡ್ಡಾಯವಾಗಿ ಪ್ರದರ್ಶಿಸತಕ್ಕದ್ದು.
- 2) ನೀರು ಸರಬರಾಜು ವ್ಯವಸ್ಥೆ ಕುರಿತು BWSSB ಇಲಾಖೆಯಿಂದಾಗಲೀ ಅಥವಾ ಸಂಬಂಧಪಟ್ಟ ಗ್ರಾಮ ಪಂಚಾಯತಿಯಿಂದಾಗಲೀ ಧೃಡೀಕರಣ ಪತ್ರ, ಕಟ್ಟಡದ ನಿರ್ಮಾಣದ ಕುರಿತು ಗ್ರಾಮ ಪಂಚಾಯತಿಯಿಂದ ಲೈಸೆನ್ಸ್ ಪಡೆಯುವುದು, Sewage discharge/ Treatment ಗೆ ಸಂಬಂಧಿಸಿದಂತೆ STP ನಿರ್ಮಿಸುವುದಕ್ಕಾಗಿ KSPCB ಇಲಾಖೆಯಿಂದ CFE ಪತ್ರ ಪಡೆದು ಪ್ರಾರಂಭಿಕ ಪ್ರಮಾಣ ಪತ್ರ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಸಲ್ಲಿಸುವುದು ಮತ್ತು BESCOM ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆದು ಸಲ್ಲಿಸುವುದು.
- 3) ಈ ಹಿಂದೆ ಅರ್ಜಿದಾರರು ಸದರಿ ಬಹುವಸ್ತಿ ಸಮುಚ್ಚಯ ಕಟ್ಟಡಕ್ಕೆ ಪ್ರಾಧಿಕಾರದಿಂದ ದಿನಾಂಕ: 14.03.2018 ರಂದು ಪಡೆದಿರುವ ನಕ್ಷೆ ಮಂಜೂರಾತಿ ಪತ್ರ ಸಂಖ್ಯೆ:ಬೆಂಪ್ರಾ/ನಮ/ಅಸ/ಅಅ-1/ತಾಸ-2 /ದ/23/2017-18 ರದ್ದಾಗುತ್ತದೆ.
- 4) ಕಾಮಗಾರಿ ಪ್ರಾರಂಭಿಸುವುದಕ್ಕಿಂತ ಪೂರ್ವದಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಖಾತಾ ಪತ್ರ ಪಡೆಯುವುದು.
- 5) ಕಟ್ಟಡ ಕೆಲಸ ಪ್ರಾರಂಭಿಸುವ ಮುನ್ನ ಕಾರ್ಮಿಕರಿಗೆ ತಾತ್ಕಾಲಿಕ ಶೌಚಾಲಯವನ್ನು ಕಡ್ಡಾಯವಾಗಿ ನಿರ್ಮಿಸುವುದು ಮತ್ತು ನಿರ್ವಹಿಸಿ ಶುಚಿತ್ವವನ್ನು ಕಾಪಾಡುವುದು.
- 6) ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ನೀಡಿದ ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಿದ ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸುವುದು. ತಪ್ಪಿದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರ/ಸ್ವಾಧೀನಾನುಭವ ಪತ್ರ ಪಡೆಯುವ ನಿಮ್ಮ ಕೋರಿಕೆಯನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.
- 7) ಅರ್ಜಿದಾರರು ಕಟ್ಟಡ ನಕ್ಷೆ ಮಂಜೂರಾತಿ ಸಮಯದಲ್ಲಿ ಬಾಕಿ ಇರುವ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಇನ್ನಾವುದೇ ಶುಲ್ಕಗಳನ್ನು ಬಿಬಿಎಂಪಿ/ಬಿಡಿಎಂ ಸಂಸ್ಥೆಗಳಿಗೆ ಕಟ್ಟಡ ಪ್ರಾರಂಭಿಸುವ ಮೊದಲು ಸಂದಾಯ ಮಾಡತಕ್ಕದ್ದು.
- 8) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು.
- 9) ಕಟ್ಟಡ ಮಂಜೂರಾತಿಯ ಕುರಿತು ಕಾರ್ಮಿಕ ಇಲಾಖೆ ಅಥವಾ ಪ್ರಾಧಿಕಾರ, ನಿರ್ದೇಶನ ನೀಡಿದಲ್ಲಿ ಅರ್ಜಿದಾರರು ವ್ಯತ್ಯಾಸದ ಹಣವನ್ನು ಭರಿಸತಕ್ಕದ್ದು.
- 10) ಕಟ್ಟಡ ನಿರ್ಮಾಣ ವೆಚ್ಚವು ಪ್ರತೀ ಚದರ ಅಡಿಗೆ 650/- ಕ್ಕಿಂತ ಹೆಚ್ಚಾದಲ್ಲಿ ಕಾರ್ಮಿಕ ಕಲ್ಯಾಣ ನಿಧಿಗೆ ಅಂದಾಜು ಮೊತ್ತದ ಶೇ 01 % ರಷ್ಟು ಮೊತ್ತವನ್ನು ಪ್ರಾಧಿಕಾರಕ್ಕೆ ಭರಿಸತಕ್ಕದ್ದು.
- 11) ಅರ್ಜಿದಾರರು ಕಾಮಗಾರಿ ಪ್ರಾರಂಭಿಸುವ ಮೊದಲು ಕಾಮಗಾರಿ ಪ್ರಾರಂಭಿಕ ಪ್ರಮಾಣ ಪತ್ರ ಹಾಗೂ ಕಾಮಗಾರಿ ಮುಕ್ತಾಯದ ನಂತರ ಸ್ವಾಧೀನಾನುಭವ ಪತ್ರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆಯುವುದು ಕಡ್ಡಾಯವಿರುತ್ತದೆ.

ಆಯುಕ್ತರ ಪರವಾಗಿ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

- 12) ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 13) ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
- 14) ಯೋಜನೆಯಲ್ಲಿ ಮಳೆ ನೀರು ಕೊಯ್ಲುಗಾಗಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಗೃಹ ಹಾಗೂ ಇನ್ನಿತರ ಉಪಯೋಗಗಳಿಗಾಗಿ ಬಳಸಲು ಅವಕಾಶ ಕಲ್ಪಿಸಿಕೊಳ್ಳತಕ್ಕದ್ದು.
- 15) ಕುಡಿಯುವ ನೀರು ಹಾಗೂ ಬಳಸುವ ನೀರಿಗಾಗಿ ಪ್ರತ್ಯೇಕ ಪೈಪ್ ಲೈನುಗಳನ್ನು (Dual Piping System) ಅಳವಡಿಸುವುದು.
- 16) ಅಭಿವೃದ್ಧಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB & DB) ನಿಗದಿಪಡಿಸಿದ ಹಣವನ್ನು ಸಂಧಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.
- 17) ಅರ್ಜಿದಾರರು Occupancy Certificate ಅನ್ನು ಪಡೆಯಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀರು ಸರಬರಾಜು ಕಾಮಗಾರಿಗಳು Sewage Treatment Plant ಹಾಗೂ Rain Water Harvesting ಅನ್ನು ನಿಯಮಿತಗುಣವಾಗಿ ನಿರ್ವಹಿಸಿರುವ ಬಗ್ಗೆ BWSSB ಯಿಂದ ದೃಢೀಕರಣ ಪತ್ರವನ್ನು ಸಲ್ಲಿಸುವುದು. ಹಾಗೆಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಸಹ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ದೃಢೀಕರಣ ಪತ್ರವನ್ನು ಸಲ್ಲಿಸುವುದು.
- 18) ಅರ್ಜಿದಾರರು Buffer Zone ನಲ್ಲಿ ಗಿಡಗಳನ್ನು ನೆಡುವುದು ಕಡ್ಡಾಯವಿರುತ್ತದೆ.
- 19) ಪ್ರಶ್ನಿತ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡು ಬದಿಗಳಲ್ಲಿ ಕನಿಷ್ಠ 100 ಮೀ ಉದ್ದಕ್ಕೆ ಅರ್ಜಿದಾರರ ಸ್ವತಃ ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದು.
- 20) ಅರ್ಜಿದಾರರು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್, ಗಾರ್ಬೇಜ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ Drywaste ಮತ್ತು Wetwaste ಅನ್ನು ಬೇರ್ಪಡಿಸಿ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 21) ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.
- 22) ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
- 23) ಅಭಿವೃದ್ಧಿದಾರರು ವಿದ್ಯುತ್ ಚ್ಛಕ್ತಿ ಟ್ರಾನ್ಸ್ ಫಾರ್ಮರ್, RWH, SWM, Garbage Yard ಹಾಗೂ S.T.P. ಗಾಗಿ (ಮಂಜೂರಾದ ನಕ್ಷೆಯಲ್ಲಿ ತೋರಿಸಿದಂತೆ) ಮೀಸಲಿರಿಸಿದ ಜಾಗದಲ್ಲಿಯೇ ಅದನ್ನು ಸ್ಥಾಪಿಸುವುದು.
- 24) ಅಭಿವೃದ್ಧಿದಾರರು ಯೋಜನೆ/ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯ ವಿನ್ಯಾಸಗಳನ್ನು ತಯಾರಿಸಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರದಿಂದ ನೊಂದಾಯಿತ Structural Engineer ರವರನ್ನು ನೇಮಿಸಿಕೊಂಡು ಅಗತ್ಯ ತಾಂತ್ರಿಕ ವಿನ್ಯಾಸಗಳನ್ನು ತಯಾರಿಸಿಕೊಂಡು ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಳ್ಳತಕ್ಕದ್ದು. ಕಟ್ಟಡವನ್ನು ನಿರ್ಮಿಸಿರುವ ಬಗ್ಗೆ Structural Engineer ರವರಿಂದ ನಮೂನೆ-2 ರಲ್ಲಿ ಪ್ರಮಾಣ ಪತ್ರವನ್ನು (Affidavit) ಸ್ವಾಧೀನಾನುಭವ ಪತ್ರ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
- 25) ಅಭಿವೃದ್ಧಿದಾರರು ಯೋಜನೆ/ಕಟ್ಟಡ ನಿರ್ಮಾಣ ಕಾರ್ಯವನ್ನು ಸರ್ಕಾರದಿಂದ ನೊಂದಾಯಿತ ವಿನ್ಯಾಸಕಾರರಿಂದ (Architect) ಪೂರೈಸುವುದು ಹಾಗೂ ಕಟ್ಟಡ ಕಾಮಗಾರಿ ಪೂರ್ಣಗೊಂಡ ನಂತರ ವಿನ್ಯಾಸಕಾರರಿಂದ Completion Certificate ಪಡೆದು ಸಲ್ಲಿಸುವುದು.

ಆಯುಕ್ತರ ಪರವಾಗಿ

...4/-

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು.

- 26) ಅರ್ಜಿದಾರರು ಕಟ್ಟಡದಲ್ಲಿನ ವಿದ್ಯುತ್ತೀಕರಣ ಕಾಮಗಾರಿಗಳನ್ನು ಸರ್ಕಾರದಿಂದ ನೊಂದಾಯಿತ Electrical Contractor ರವರಿಂದ ಪೂರೈಸುವುದು.
- 27) ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಇನ್ನಾವುದೇ ಸಾಮಗ್ರಿಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು, ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.
- 28) ಅರ್ಜಿದಾರರು ನಕ್ಷೆ ಮಂಜೂರಾತಿಗಾಗಿ ಯಾವುದೇ ತಪ್ಪು ದಾಖಲೆಗಳನ್ನೇನಾದರೂ ಸಲ್ಲಿಸಿರುವುದು ಕಂಡುಬಂದಲ್ಲಿ ಮಂಜೂರಾದ ನಕ್ಷೆಯು ತನ್ನಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
- 29) ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011(ಬೆಂಅಪ್ರಾ), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.
- 30) ಕಟ್ಟಡ ನಿರ್ಮಾಣದ ಸಮಯದಲ್ಲಿ ಸೆಂಟ್ರಿಂಗ್ ಅಥವಾ ಇನ್ನಿತರೆ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರರಾಗಿರುವುದಿಲ್ಲ.
- 31) ಗೌರವಾನ್ವಿತ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರವರ ಪತ್ರ ಸಂಖ್ಯೆ: PCB/031/C&D/2016/5392/2020-21 ದಿನಾಂಕ: 25.02.2021 ರಂತೆ Construction and Demolition (C & D) ಕಸವನ್ನು ವಿಲೆ ಮಾಡುವ ಬಗ್ಗೆ ನಿರ್ವಹಣೆ ಯೋಜನೆಯನ್ನು ULB (Urban Local Body) ರವರಿಗೆ ಸಲ್ಲಿಸಿ ಅನುಮೋದನೆ ಪಡೆದು ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡುವ ಮುನ್ನ ಸಲ್ಲಿಸುವುದು.
- 32) ಬಫರ್ ವಲಯಕ್ಕೆ ಸಂಬಂಧಿಸಿದಂತೆ ಮಾನ್ಯ ಹಸಿರು ನ್ಯಾಯಾಧಿಕರಣವು (NGT) ಈಗಾಗಲೇ ಹೊರಡಿಸಿರುವ ನಿರ್ದೇಶನಗಳಿಗೆ ಮತ್ತು ಆಗಿಂದಾಗ್ಗೆ ಹೊರಡಿಸುವ / ವಿಧಿಸುವ ಯಾವುದೇ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು ಹಾಗೂ ಬಫರ್ ವಲಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ಮಾಹಿತಿಯನ್ನು ನೀಡಿದಲ್ಲಿ ನಕ್ಷೆ ಮಂಜೂರಾತಿಯನ್ನು ರದ್ದುಪಡಿಸುವ ಷರತ್ತಿಗೆ ಒಳಪಟ್ಟಿ
- 33) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.

ಆಯುಕ್ತರ ಪರವಾಗಿ
ಮಂಜೂರಾತಿ ನೀಡುವಪರ ಸಹಿ ಮತ್ತು
ಹುದ್ದೆಯ ಹೆಸರು
ಬೆಂಗಳೂರು

ಪ್ರತಿಯನ್ನು:-

ಕಾರ್ಯಪಾಲಕ ಅಭಿಯಂತರರು (ದಕ್ಷಿಣ) ರವರಿಗೆ ಮಾಹಿತಿಗಾಗಿ ಹಾಗೂ ಮುಂದಿನ ಸೂಕ್ತ ಕ್ರಮಕ್ಕಾಗಿ ರವಾನಿಸಿದೆ.